

ಕರ್ನಾಟಕ ಸರ್ಕಾರ

ಸಂಖ್ಯೆ:ಗ್ರಾಅಪಂರಾ 318 ಜಿಪಸ 2020

ಕರ್ನಾಟಕ ಸರ್ಕಾರದ ಸಚಿವಾಲಯ,
ಬಹುಮಹಡಿ ಕಟ್ಟಡ
ಬೆಂಗಳೂರು, ದಿನಾಂಕ:24.03.2021

ಅಧಿಸೂಚನೆ

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14)ರ ಪ್ರಕರಣ 308ಎಎ ಮತ್ತು 308ಎಬಿ ಪ್ರಕರಣಗಳೊಂದಿಗೆ ಓದಿಕೊಂಡಂತೆ ಪ್ರಕರಣ 311ರ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಕರ್ನಾಟಕ ಪಂಚಾಯತ್ ರಾಜ್ (ಚುನಾವಣೆಯನ್ನು ನಡೆಸುವ) ನಿಯಮಗಳು, 1993ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಉದ್ದೇಶಿಸಿರುವ ಕರಡು ನಿಯಮಗಳನ್ನು ದಿನಾಂಕ:16.02.2021ರಂದು ರಾಜ್ಯ ಪತ್ರದಲ್ಲಿ ಪ್ರಕಟಪಡಿಸಿ, ಆಕ್ಷೇಪಣೆ ಮತ್ತು ಸಲಹೆಗಳನ್ನು ಈ ನಿಯಮಗಳು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿತವಾದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ ಸಲ್ಲಿಸಲು ಕಾಲಾವಕಾಶವನ್ನು ನೀಡಲಾಗಿರುತ್ತದೆ.

ಈ ಸಂಬಂಧ ದಿನಾಂಕ:19.03.2021 ರವರೆಗೆ ಯಾವುದೇ ಆಕ್ಷೇಪಣೆ/ಸಲಹೆಗಳು ಸ್ವೀಕೃತಗೊಂಡಿರುವುದಿಲ್ಲ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14)ರ 311ನೇ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಕಂಡಂತೆ ನಿಯಮಗಳನ್ನು ರಚಿಸುತ್ತದೆ;

ನಿಯಮಗಳು

1. **ಹೆಸರು ಮತ್ತು ಪ್ರಾರಂಭ:** (1) ಈ ನಿಯಮಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆಯನ್ನು ನಡೆಸುವ) (ತಿದ್ದುಪಡಿ) ನಿಯಮಗಳು, 2020 ಎಂದು ಕರೆಯತಕ್ಕದ್ದು.

(2) ಇವು ರಾಜ್ಯಪತ್ರದಲ್ಲಿ ಅಂತಿಮವಾಗಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರುತ್ತದೆ.

2. **ಪೀಠಿಕೆ ಮತ್ತು 1ನೇ ನಿಯಮದ ತಿದ್ದುಪಡಿ:** ಕರ್ನಾಟಕ ಪಂಚಾಯತ್ ರಾಜ್ (ಚುನಾವಣೆಯನ್ನು ನಡೆಸುವ) ನಿಯಮಗಳು, 1993 (ಇಲ್ಲಿ ಇನ್ನು ಮುಂದೆ ಮೂಲ ನಿಯಮಗಳೆಂದು ಉಲ್ಲೇಖಿತವಾಗಿದೆ) ರ ಪೀಠಿಕೆ ಮತ್ತು 1 ರಲ್ಲಿ "ಪಂಚಾಯತ್ ರಾಜ್" ಎಂಬ ಪದಗಳಿಗೆ "ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

3. **12ನೇ ನಿಯಮದ ತಿದ್ದುಪಡಿ:** ಮೂಲ ನಿಯಮಗಳ, ನಿಯಮ 12ರಲ್ಲಿ,-

(i) ಉಪ-ನಿಯಮ (1)ರಲ್ಲಿ, "ಈ ಅಧಿನಿಯಮದ ಉಪಬಂಧಗಳಿಗೆ ಒಳಪಟ್ಟು" ಎಂಬ ಪದಗಳ ಪೂರ್ವದಲ್ಲಿ "ರಾಜ್ಯ ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ನಂತರ" ಎಂಬ ಪದಗಳನ್ನು ಸೇರಿಸುವುದು; ಮತ್ತು

(ii) ಉಪ-ನಿಯಮ (2)ರ ಖಂಡ (i) ರಲ್ಲಿ "ಏಳನೇ" ಎಂಬ ಪದದ ಬದಲಾಗಿ "ನಾಲ್ಕನೇಯ ಕೆಲಸದ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

4. **ಪ್ರಪತ್ರ 4ರ ತಿದ್ದುಪಡಿ,-** ಮೂಲ ನಿಯಮಗಳ, ಪ್ರಪತ್ರ 4 ರಲ್ಲಿ "ಅವನ/ಅವಳ/ ತಂದೆಯ/ಗಂಡನ ಹೆಸರು _____" ಎಂಬ ಪದಗಳ ಬದಲಾಗಿ

"ಅವನ/ಅವಳ/ಇತರೆ/ತಂದೆಯ/ಗಂಡನ/ಪತ್ನಿಯ/ತಾಯಿಯ ಹೆಸರು _____" ಎಂಬ ಪದಗಳನ್ನು ಪ್ರತಿಯೋಚಿಸತಕ್ಕದ್ದು.

5. ಪ್ರಪತ್ರ 5ರ ತಿದ್ದುಪಡಿ,- ಮೂಲ ನಿಯಮಗಳ, ಪ್ರಪತ್ರ 5ರಲ್ಲಿ ಅವನ/ಅವಳ/ ತಂದೆಯ/ಗಂಡನ ಹೆಸರು _____" ಎಂಬ ಪದಗಳ ಬದಲಾಗಿ "ಅವನ/ಅವಳ/ಇತರೆ/ತಂದೆಯ/ಗಂಡನ/ಪತ್ನಿಯ/ತಾಯಿಯ ಹೆಸರು _____" ಎಂಬ ಪದಗಳನ್ನು ಪ್ರತಿಯೋಚಿಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಅಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ,

(ಬಿ.ನವೀನ್ ಕುಮಾರ್)
ಸರ್ಕಾರದ ಅಧೀನ ಕಾರ್ಯದರ್ಶಿ (ಜಿ.ಪಂ)(ಪ್ರ)
ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ.